



ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

Bangalore Development Authority

ಸಂಖ್ಯೆ :

No.

ಬೆಂ.ಅ.ಪ್ರಾ/ನಮ/ಅ.ಸ/ಅ.ಅ-1/ತಾ.ಸ-4/ಪೂ/56/2024-25

ದಿನಾಂಕ :

Date : 19.02.2025

ಅನುಸೂಚಿ-ಎ 5
(ಉಪವಿಧಿ ಸಂಖ್ಯೆ:4.1)
ನಕ್ಷೆ ಮಂಜೂರಾತಿ ಪತ್ರ

ಅಭಿಯಂತರ ಸದಸ್ಯರವರ ಕಛೇರಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ,
ಬೆಂಗಳೂರು.

ಶ್ರೀಮತಿ/ಶ್ರೀ

Neo Build Ventures LLP,
Skanda Avani Shelters PVT,LTD
Sy No 31/1, C/o Mana Capital
Sarjapura Road, Chikkannalli
Carmeleram, Bengaluru-560 035.

ಮಾನ್ಯರೇ,

ಅರ್ಜಿದಾರರಾದ ತಾವು ದಿನಾಂಕ: 20.08.2024 ರಂದು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿ, ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ. 4/2, 4/5, 4/6, 4/7, 4/8, 4/9, 4/10, 5, 57/1, 57/2, 59(ಹೊಸ ನಂ 59/1, 59/2), 60/4 ಮತ್ತು ಹೆಗ್ಗೊಂಡನಹಳ್ಳಿ ಗ್ರಾಮದ ಸರ್ವೆ ನಂ 18/1, 18/2, 18/3, 18/4, 18/5, 19/2, 19/3, 19/4, 22/2, 22/3, 22/4, 23/1, 23/2, 24 ರಲ್ಲಿನ 31ಎಕರೆ 07.50ಗುಂಟೆ ಪ್ರದೇಶದಲ್ಲಿ ಟವರ್-7, 8 ಮತ್ತು 9 ರಲ್ಲಿ 02ತಳ+ನೆಲ+35 ಮೇಲಂತಸ್ತಿನ 825 ವಸತಿ ಘಟಕಗಳ ಕಟ್ಟಡಕ್ಕೆ ನಕ್ಷೆ ಮಂಜೂರಾತಿ ನೀಡಲು ಕೋರಿರುತ್ತೀರಿ,

ಟವರ್-7, 8 & 9 ವಸತಿ ಕಟ್ಟಡಗಳಿಗೆ ನಕ್ಷೆ ಮಂಜೂರಾತಿ ನೀಡಲು ಮಾನ್ಯ ಆಯುಕ್ತರವರ ಕಛೇರಿ ಆದೇಶ ಸಂಖ್ಯೆ:5630 ದಿನಾಂಕ: 30.01.2025 ರಂದು ಅನುಮೋದನೆ ನೀಡಿದ್ದು, ನಕ್ಷೆ ಮಂಜೂರಾತಿ ಶುಲ್ಕಗಳನ್ನು ಚಲನ್ ಸಂಖ್ಯೆ: GN25029319, ದಿನಾಂಕ: 11.02.2025 ರಂದು ಒಟ್ಟು ರೂ. 5,40,14,050/- ಗಳನ್ನು ಪಾವತಿಸಲಾಗಿರುತ್ತದೆ.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 2 ಕ್ಕೆ ಮುಂದುವರಿದಿದೆ...

ಅದರಂತೆ ದಿನಾಂಕ: 19.02.2025 ರಂದು ನಕ್ಷೆ ಮಂಜೂರಾತಿ ನೀಡಲಾಗಿರುತ್ತದೆ. ವಿವರಗಳು ಈ ಕೆಳಕಂಡಂತೆ ಇರುತ್ತವೆ.

ಗ್ರಾಮ	ಸರ್ವೆ ನಂ.	ಟವರ್	ಅಂತಸ್ತು	ಎತ್ತರ	ಉದ್ದೇಶ	ಘಟಕ
ಚಿಕ್ಕವಡೇರಪುರ ಮತ್ತು ಹೆಗ್ಗೊಂಡನಹಳ್ಳಿ	4/2, 4/5, 4/6, 4/7, 4/8, 4/9, 4/10, 5, 57/1, 57/2, 59 (ಹೊಸ ನಂ 59/1, 59/2), 60/4 ಮತ್ತು 18/1, 18/2, 18/3, 18/4, 18/5, 19/2, 19/3, 19/4, 22/2, 22/3, 22/4, 23/1, 23/2, 24	ಟವರ್-7	02ತಳ+ನಲ+ 35ಮೇಲಂತಸ್ತು	110.60 ಮೀ	ವಸತಿ	275
		ಟವರ್-8	02ತಳ+ನಲ+ 35ಮೇಲಂತಸ್ತು	111.35 ಮೀ	ವಸತಿ	275
		ಟವರ್-9	02ತಳ+ನಲ+ 35ಮೇಲಂತಸ್ತು	111.35 ಮೀ	ವಸತಿ	275

ಮೇಲ್ಕಂಡ ಕಟ್ಟಡಕ್ಕೆ ನೀಡಿರುವ ನಕ್ಷೆ ಮಂಜೂರಾತಿಯು ದಿನಾಂಕ: 19.02.2025 ರಿಂದ ದಿನಾಂಕ: 18.02.2027 ವರೆಗಿನ ಎರಡು ವರ್ಷಗಳ ಅವಧಿಗೆ ಮಾತ್ರ ಮಾನ್ಯತೆ ಪಡೆದಿರುತ್ತದೆ.

ಈ ಕೆಳಕಂಡ ಷರತ್ತುಗಳನ್ನು ವಿಧಿಸಿ ಮಂಜೂರಾತಿ ನೀಡಲಾಗಿದೆ ಎಂದು ಈ ಮೂಲಕ ತಿಳಿಯಪಡಿಸಿದೆ.


-:ಷರತ್ತುಗಳು:-

- 1) ಬೆಂಗಳೂರು ಜಿಲ್ಲೆ, ಆನೇಕಲ್ ತಾಲ್ಲೂಕು, ಸರ್ಜಾಪುರ ಹೋಬಳಿ, ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ. 4/9,4/10, 5, 59, 60/4 ರ ಪೈಕಿ ಮತ್ತು ಹೆಗ್ಗೊಂಡನಹಳ್ಳಿ ಗ್ರಾಮದ ಸರ್ವೆ ನಂ.18/1, 2, 3, 4, 5, 19/3 ಒಟ್ಟು 15 ಎಕರೆ 09.50ಗುಂಟೆ (0-02 ಗುಂಟೆ ಎ ಖರಾಬು ಒಳಗೊಂಡಂತೆ ಮತ್ತು 0-08ಗುಂಟೆ ಬಿ ಖರಾಬು ಹೊರತುಪಡಿಸಿ) ನಕ್ಷೆಗೆ ಈಗ ಚಿಕ್ಕವಡೇರಪುರ ಗ್ರಾಮದ ಸರ್ವೆ ನಂ.4/2, 4/5, 4/6, 4/7, 4/8, 57/1, 57/2 ರ ಪೈಕಿ ಮತ್ತು ಹೆಗ್ಗೊಂಡನಹಳ್ಳಿ ಗ್ರಾಮದ ಸರ್ವೆ ನಂ.19/2, 19/4 , 22/2, 22/3, 22/4, 23/1, 23/2, 24 ಒಟ್ಟು 15ಎಕರೆ 38 ಗುಂಟೆ (0-01ಗುಂಟೆ ಬಿ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಜಮೀನುಗಳನ್ನು ಸೇರ್ಪಡೆಗೊಳಿಸಿ, ಒಟ್ಟು 31 ಎಕರೆ 07.50ಗುಂಟೆ (0-09ಗುಂಟೆ ಬಿ ಖರಾಬು ಹೊರತುಪಡಿಸಿ) ವಿಸ್ತೀರ್ಣದ ಪ್ರದೇಶದಲ್ಲಿ ಟವರ್- 1 ರಿಂದ 10 ರಲ್ಲಿ ಬಹುಮಹಡಿ ವಸತಿ ಕಟ್ಟಡಗಳಿಗೆ ಪ್ರಾಧಿಕಾರದ ಸಮಿತಿ ಸಭೆಯ ರಾಜ್ಯ ಸಂಖ್ಯೆ: 2.5.2/2024, ದಿನಾಂಕ: 07.03.2024 ರಲ್ಲಿ ಅನುಮೋದಿಸಲಾಗಿದ್ದು, ಅದರಂತೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಾರ್ಯಾದೇಶ ಸಂಖ್ಯೆ: ಬೆಂ.ಅ.ಪ್ರಾ/ನಯೋಸ/DLP-43/2022-23/853/2024-25, ದಿನಾಂಕ: 18.07.2024 ರಲ್ಲಿ ಕ್ರಮ ಸಂಖ್ಯೆ: 01 ರಿಂದ 22 ರವರೆಗೆ ವಿಧಿಸಿರುವ ಎಲ್ಲಾ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು.
- 2) ಅನುಮೋದಿತ ಅಭಿವೃದ್ಧಿ ನಕ್ಷೆಯಲ್ಲಿ ಯಾವ ಉದ್ದೇಶಕ್ಕಾಗಿ ಗುರುತಿಸಿರುವ ಪ್ರದೇಶಗಳು ಅಂದರೆ ಉದ್ಯಾನವನ, ಬಯಲು ಜಾಗ, ರಸ್ತೆಗಳು, ಸರ್ವಿಸ್ ಪಾರ್ಕಿಂಗ್ ಪ್ರದೇಶಗಳನ್ನು ಬೇರೆ ಯಾವುದೇ ಉದ್ದೇಶಕ್ಕಾಗಿ ಬಳಸುವಂತಿಲ್ಲ.
- 3) ಪ್ರಾಧಿಕಾರದಿಂದ ಮಂಜೂರಾದ ಕಟ್ಟಡ ನಕ್ಷೆಯಂತೆಯೇ ಉದ್ದೇಶಿತ ಕಟ್ಟಡಕ್ಕೆ ನಡುಜಾಗಗಳನ್ನು ಬಿಟ್ಟು ಯಾವುದೇ ಉಲ್ಲಂಘನೆ ಮಾಡದೇ ಕಟ್ಟಡ ನಿರ್ಮಾಣವನ್ನು ಪೂರ್ಣಗೊಳಿಸುವ ಷರತ್ತಿಗೊಳಪಡಿಸಿದೆ. ತದ್ವಿಧಿ ಮಂಜೂರಾದ ನಕ್ಷೆಯನ್ನು ಯಾವುದೇ ಮುನ್ಸೂಚನೆ ನೀಡದೇ ರದ್ದುಪಡಿಸಲಾಗುವುದು ಹಾಗೂ ನಕ್ಷೆ ಮಂಜೂರಾತಿ ಪ್ರತಿಯನ್ನು ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಪ್ರದರ್ಶಿಸತಕ್ಕದ್ದು.

ಪುಟ ಸಂಖ್ಯೆ: 3 ಕ್ಕೆ ಮುಂದುವರಿದಿದೆ...


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

- 4) ಬಂಡಿದಾರಿ/ರಾಜಕಾಲುವೆ/ಮಳೆನೀರು ಚರಂಡಿ ಇನ್ನೂ ಯಾವುದೇ ತರಹದ ಖರಾಬು ಜಮೀನು ಸದರಿ ಜಮೀನಿನ ವಿಸ್ತೀರ್ಣದಲ್ಲಿ ಇದ್ದಲ್ಲಿ ಆ ಪ್ರದೇಶವನ್ನು ಯಾವುದೇ ತರಹದ ನಿರ್ಮಾಣದ ಕಾರ್ಯವನ್ನು ಮಾಡುವಂತಿಲ್ಲ ಹಾಗೂ ಇತರೆ ಯಾವುದೇ ಉದ್ದೇಶಕ್ಕಾಗಿ ಉಪಯೋಗಿಸತಕ್ಕದ್ದಲ್ಲ ಮತ್ತು ಅಂತಹ ಪ್ರದೇಶಕ್ಕೆ ಸೂಕ್ತ ರಕ್ಷಣೆ ಒದಗಿಸುವುದು.
- 5) ಅರ್ಜಿದಾರರು ಕಟ್ಟಡದ ಕಾಮಗಾರಿ ಪ್ರಾರಂಭಿಸುವ ಮುನ್ನ ಸದರಿ ಕಟ್ಟಡಗಳಲ್ಲಿ ಕೆಲಸ ನಿರ್ವಹಿಸುವ ಕಾರ್ಮಿಕರುಗಳಿಗೆ ಶೌಚಾಲಯವನ್ನು ಕಡ್ಡಾಯವಾಗಿ ನಿರ್ಮಿಸತಕ್ಕದ್ದು. ಇಲ್ಲವಾದಲ್ಲಿ ಸದರಿ ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರವನ್ನು ನೀಡಲಾಗುವುದಿಲ್ಲ ಹಾಗೂ ನೀಡಲಾಗಿರುವ ನಕ್ಷೆ ಮಂಜೂರಾತಿಯನ್ನು ಯಾವುದೇ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 6) ಕಟ್ಟಡ ನಿರ್ಮಾಣ ಸಮಯದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೆ ಅನಗತ್ಯ ಶಬ್ದ ಮಾಲಿನ್ಯ ತಡೆಗಟ್ಟುವ ಸಂಬಂಧ ನಿರ್ಮಾಣದ ಹೊರಭಾಗಗಳಿಗೆ ಅಗತ್ಯ ರಕ್ಷಣಾ ಕವಚವನ್ನು ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯವರ ಸಲಹೆ ಪಡೆದು ಕಡ್ಡಾಯವಾಗಿ ಅಳವಡಿಸತಕ್ಕದ್ದು.
- 7) ಅರ್ಜಿದಾರರು ಪ್ರಶ್ನಿತ ಪ್ರದೇಶದಲ್ಲಿ ಕಾಮಗಾರಿ ಮುಕ್ತಾಯದ ನಂತರ ಸ್ವಾಧೀನಾನುಭವ ಪತ್ರವನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಪಡೆಯುವುದು ಕಡ್ಡಾಯವಿರುತ್ತದೆ.
- 8) ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ನಿರಾಕ್ಷೇಪಣಾ ಪತ್ರದಲ್ಲಿ ವಿಧಿಸಿದ ಷರತ್ತುಗಳನ್ನು ಚಾಚೂ ತಪ್ಪದೇ ಪಾಲಿಸುವುದು. ತಪ್ಪಿದಲ್ಲಿ ಪ್ರಾರಂಭಿಕ ಪ್ರಮಾಣ ಪತ್ರ ಮತ್ತು ಸ್ವಾಧೀನಾನುಭವ ಪತ್ರ (Occupation Certificate) ಪಡೆಯುವ ನಿಮ್ಮ ಕೋರಿಕೆಯನ್ನು ಪರಿಗಣಿಸಲಾಗುವುದಿಲ್ಲ.
- 9) ಅಭಿವೃದ್ಧಿದಾರರು ಭದ್ರತಾ ಸಿಬ್ಬಂದಿಯವರನ್ನು ನೇಮಿಸಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಒಳಬರುವ ಹಾಗೂ ಹೊರಹೋಗುವ ವಾಹನಗಳಿಗೆ ಪ್ರತ್ಯೇಕ ವ್ಯವಸ್ಥೆಯನ್ನು ಕಲ್ಪಿಸಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳುವುದು.
- 10) ಕಟ್ಟಡ ಮಂಜೂರಾತಿಯ ಕುರಿತು ಕಾರ್ಮಿಕ ಇಲಾಖೆ ಅಥವಾ ಪ್ರಾಧಿಕಾರ, ನಿರ್ದೇಶನ ನೀಡಿದಲ್ಲಿ ಅರ್ಜಿದಾರರು ವ್ಯತ್ಯಾಸದ ಹಣವನ್ನು ಭರಿಸತಕ್ಕದ್ದು.
- 11) ಕಟ್ಟಡ ನಿರ್ಮಾಣ ವೆಚ್ಚವು ಪ್ರತೀ ಚದರ ಅಡಿಗೇ 14520/- ಕ್ಕಿಂತ ಹೆಚ್ಚಾದಲ್ಲಿ ಕಾರ್ಮಿಕ ಕಲ್ಯಾಣ ನಿಧಿಗೆ ಅಂದಾಜು ಮೊತ್ತದ ಶೇ 01 % ರಷ್ಟು ಮೊತ್ತವನ್ನು ಪ್ರಾಧಿಕಾರಕ್ಕೆ ಭರಿಸತಕ್ಕದ್ದು.
- 12) ಅರ್ಜಿದಾರರು ಕಟ್ಟಡ ನಕ್ಷೆ ಮಂಜೂರಾತಿ ಸಮಯದಲ್ಲಿ ಬಾಕಿ ಇರುವ ಯಾವುದೇ ಅಭಿವೃದ್ಧಿ ಶುಲ್ಕ ಅಥವಾ ಇನ್ನಾವುದೇ ಶುಲ್ಕಗಳನ್ನು ಬಿಬಿಎಂಪಿ/ಬಿಡಿಎ ಸಂಸ್ಥೆಗಳಿಗೆ ಕಟ್ಟಡ ಪ್ರಾರಂಭಿಸುವ ಮೊದಲು ಸಂದಾಯ ಮಾಡತಕ್ಕದ್ದು.
- 13) ಯೋಜನೆಯಲ್ಲಿ ಇಬ್ಬಗೆಯ ಕೊಳವೆ ವಿಧಾನವನ್ನು ಕುಡಿಯುವ ನೀರಿಗಾಗಿ ಹಾಗೂ ಇತರೆ ಉದ್ದೇಶಿತ ವ್ಯವಸ್ಥೆಗಾಗಿ ಅಳವಡಿಸುವುದು.
- 14) ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 15) ಸದರಿ ಕಟ್ಟಡಕ್ಕೆ ವಿದ್ಯುತ್ ಚಕ್ತಿ ವ್ಯವಸ್ಥೆಯನ್ನು BESCOM ವತಿಯಿಂದ ಕಲ್ಪಿಸತಕ್ಕದ್ದು & ಅರ್ಜಿದಾರರು ಕಟ್ಟಡಕ್ಕೆ ಬೇಕಾದ ವಿದ್ಯುಚ್ಛಕ್ತಿಯ ಪರ್ಯಾಯ ವ್ಯವಸ್ಥೆಗಾಗಿ ಸೋಲಾರ್ ಉಪಕರಣಗಳನ್ನು ಅಳವಡಿಸಿಕೊಳ್ಳತಕ್ಕದ್ದು.
- 16) ಕಟ್ಟಡದ ಗುಣಮಟ್ಟ, ಸುರಕ್ಷತೆ ಹಾಗೂ ವಿನ್ಯಾಸಗಳಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಯಾವುದೇ ರೀತಿಯಿಂದ ಜವಾಬ್ದಾರರಾಗಿರುವುದಿಲ್ಲ. ಈ ಅಂಶಗಳ ಪೂರ್ಣ ಜವಾಬ್ದಾರಿಯು ಅಭಿವೃದ್ಧಿದಾರರದ್ದೇ ಆಗಿರುತ್ತದೆ.
- 17) ಯೋಜನೆಯಲ್ಲಿ ಮಳೆ ನೀರು ಕೊಯ್ಲುಗಾಗಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಗೃಹ ಹಾಗೂ ಇನ್ನಿತರೆ ಉಪಯೋಗಗಳಿಗಾಗಿ ಬಳಸಲು ಅವಕಾಶ ಕಲ್ಪಿಸಿಕೊಳ್ಳತಕ್ಕದ್ದು.
- 18) ಅಭಿವೃದ್ಧಿದಾರರು ಒಳಚರಂಡಿ ವ್ಯವಸ್ಥೆ ಕಾಮಗಾರಿಯನ್ನು ಸಂಬಂಧಪಟ್ಟ ಇಲಾಖೆಗೆ (BWSSB & DB) ನಿಗದಿಪಡಿಸಿದ ಹಣವನ್ನು ಸಂದಾಯ ಮಾಡಿ ಇಲಾಖೆಯವರ ಮಾರ್ಗದರ್ಶನದಲ್ಲಿ ನಿರ್ವಹಿಸುವುದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 4 ಕ್ಕೆ ಮುಂದುವರಿದಿದೆ...

- 19) ಅರ್ಜಿದಾರರು Occupancy Certificate ಅನ್ನು ಪಡೆಯಲು ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸುವ ಸಮಯದಲ್ಲಿ ನೀರು ಸರಬರಾಜು ಕಾಮಗಾರಿಗಳು Sewage Treatment Plant ಹಾಗೂ Rain Water Harvesting ಅನ್ನು ನಿಯಮಕ್ಕನುಗುಣವಾಗಿ ನಿರ್ವಹಿಸಿರುವ ಬಗ್ಗೆ BWSSB ಯಿಂದ ದೃಢೀಕರಣ ಪತ್ರವನ್ನು ಸಲ್ಲಿಸುವುದು. ಹಾಗೆಯೇ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದಲೂ ಸಹ ಯೋಜನೆಯ ಸಮರ್ಪಕ ಅನುಷ್ಠಾನದ ಬಗ್ಗೆ ದೃಢೀಕರಣ ಪತ್ರವನ್ನು ಸಲ್ಲಿಸುವುದು.
- 20) ಅಭಿವೃದ್ಧಿದಾರರು ಕಟ್ಟಡದ ಆವರಣಗಳಲ್ಲಿನ ಗಿಡ ಮರಗಳನ್ನು ಬೆಳೆಸಿ ಪರಿಸರವನ್ನು ಸಂರಕ್ಷಿಸುವ ಷರತ್ತಿಗೆ ಬದ್ಧರಾಗಿರತಕ್ಕದ್ದು.
- 21) ಅರ್ಜಿದಾರರು Buffer Zone/ಕಟ್ಟಡದ ಆವರಣದಲ್ಲಿ ಗಿಡಗಳನ್ನು ನೆಡುವುದು ಕಡ್ಡಾಯವಿರುತ್ತದೆ.
- 22) ಅರ್ಜಿದಾರರು ಯಾವುದೇ ರೀತಿಯ ಪ್ಲಾಸ್ಟಿಕ್, ಪೇಪರ್, ಗಾರ್ಬೇಜ್ ಇತ್ಯಾದಿ ತ್ಯಾಜ್ಯಗಳನ್ನು ಸಂಗ್ರಹಿಸಿ Dry waste ಮತ್ತು Wet waste ಅನ್ನು ಬೇರ್ಪಡಿಸಿ ನಿಗದಿತ ಸ್ಥಳಕ್ಕೆ ಸಾಗಿಸಲು ಸೂಕ್ತ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿಕೊಳ್ಳತಕ್ಕದ್ದು.
- 23) ಪ್ರಧಾನ ಕಾರ್ಯದರ್ಶಿಗಳು, ಕಾರ್ಮಿಕ ಇಲಾಖೆ ಬೆಂಗಳೂರು ರವರ ದಿನಾಂಕ: 04-03-2006 ರಂದು ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.
- 24) ಅರ್ಜಿದಾರರು ನೀರು ಸರಬರಾಜಿಗಾಗಿ ಸಂಬಂಧಪಟ್ಟ ಇಲಾಖೆಯನ್ನು (BWSSB) ಅವಲಂಬಿಸದೇ ನೀರಿಗಾಗಿ ತಮ್ಮ ಸ್ವಂತ ವ್ಯವಸ್ಥೆ ಮಾಡಿಕೊಳ್ಳುವುದು.
- 25) BESCOM ಇಲಾಖೆಯಿಂದ ನೀಡಿರುವ ಪತ್ರದಲ್ಲಿ ವಿಧಿಸಿದ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು.
- 26) ಅಭಿವೃದ್ಧಿದಾರರು ವಿದ್ಯುತ್ ಚಕ್ರ ಚಾರ್ಜ್ ಫಾರ್ಮ್ ಗಳನ್ನು ಮಂಜೂರಾದ ನಕ್ಷೆಯಲ್ಲಿ ತೋರಿಸಿದಂತೆ ಮೀಸಲಿರಿಸಿದ ಜಾಗದಲ್ಲಿಯೇ ಅದನ್ನು ಸ್ಥಾಪಿಸುವುದು.
- 27) ಅಭಿವೃದ್ಧಿದಾರರು ಬೆಟರ್ ಮೆಂಟ್ ತೆರಿಗೆ ಪಾವತಿಸುವ ಕುರಿತು ಮಾನ್ಯ ಉಚ್ಚ ನ್ಯಾಯಾಲಯದ ನೀಡುವ 45727-45730/2011 (ಬೆಂಚಪ್ರಾ), ದಿನಾಂಕ: 03.09.2012ರ ತೀರ್ಮಾನದ ವಿರುದ್ಧ ಪ್ರಾಧಿಕಾರವು ಮೇಲ್ಮನವಿ ಸಲ್ಲಿಸಲು ತೀರ್ಮಾನಿಸಿದ್ದು, ಮೇಲ್ಮನವಿಯ ಕುರಿತು ನ್ಯಾಯಾಲಯ ನೀಡುವ ತೀರ್ಪಿಗೆ ಬದ್ಧರಾಗಿರಲು ಷರತ್ತಿಗೆ ಒಳಪಡಿಸಲಾಗಿದೆ.
- 28) ಅರ್ಜಿದಾರರು ಕಟ್ಟಡ ನಿರ್ಮಾಣ ಸಮಯದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳಿಂದಾಗಲೀ ಇನ್ನಾವುದೇ ಸಾಮಗ್ರಿಗಳಿಂದಾಗಲೀ ಸಾರ್ವಜನಿಕರಿಗೆ ಹಾಗೂ ಪರಿಸರಕ್ಕೆ ಯಾವುದೇ ತೊಂದರೆಯಾಗದಂತೆ ಸೂಕ್ತ ಬ್ಯಾರಿಕೇಡಿಂಗ್ ವ್ಯವಸ್ಥೆ ಮಾಡಿಕೊಂಡು ನಿರ್ಮಾಣ ಕಾರ್ಯ ಕೈಗೊಳ್ಳತಕ್ಕದ್ದು, ತಪ್ಪಿದ್ದಲ್ಲಿ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದು.
- 29) ಅರ್ಜಿದಾರರು ನಕ್ಷೆ ಮಂಜೂರಾತಿ ಸಂಬಂಧ ಜಮೀನಿನ ಮಾಲಿಕತ್ವದ ಬಗ್ಗೆ ಯಾವುದೇ ತಪ್ಪು ಮಾಹಿತಿ/ದಾಖಲಾತಿ ಸಲ್ಲಿಸಿರುವುದು ಕಂಡುಬಂದಲ್ಲಿ, ಅರ್ಜಿದಾರರಿಗೆ ಯಾವುದೇ ಮುನ್ಸೂಚನೆ ನೀಡದೆ ಮಂಜೂರಾದ ನಕ್ಷೆಯು ತನ್ನಂತಾನೇ ರದ್ದಾಗುವುದು ಹಾಗೂ ಕಾನೂನು ರೀತ್ಯಾ ಸೂಕ್ತ ಕ್ರಮ ಜರುಗಿಸಲಾಗುವುದು.
- 30) ಕಟ್ಟಡ ನಿರ್ಮಾಣದ ಸಮಯದಲ್ಲಿ ಸೆಂಟ್ರಿಂಗ್ ಅಥವಾ ಇನ್ನಿತರ ಕಾರಣಗಳಿಂದ ಏನಾದರೂ ಅನಾಹುತ ಸಂಭವಿಸಿದಲ್ಲಿ ಅದಕ್ಕೆ ಅರ್ಜಿದಾರರು ಸಂಪೂರ್ಣ ಜವಾಬ್ದಾರಾಗಿರುತ್ತಾರೆ. ನಕ್ಷೆ ಮಂಜೂರಾತಿ ನೀಡಿದ ಇಲಾಖೆಯು ಜವಾಬ್ದಾರಾಗಿರುವುದಿಲ್ಲ. ಆದುದರಿಂದ ನಿರ್ಮಾಣ ಸಮಯದಲ್ಲಿ ಎಲ್ಲಾ ಜಾಗೃತ / ಸುರಕ್ಷಿತ ಕ್ರಮಗಳನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಳ್ಳತಕ್ಕದ್ದು. ತಪ್ಪಿದ್ದಲ್ಲಿ ನೀಡಲಾಗಿರುವ ನಕ್ಷೆ ಮಂಜೂರಾತಿ ಯಾವ ಮುನ್ಸೂಚನೆ ಇಲ್ಲದೇ ರದ್ದುಗೊಳಿಸಲಾಗುವುದು.
- 31) ಬಫರ್ ವಲಯಕ್ಕೆ ಸಂಬಂಧಿಸಿದಂತೆ ಮಾನ್ಯ ಹಸಿರು ನ್ಯಾಯಾಧಿಕರಣವು (NGT) ಈಗಾಗಲೇ ಹೊರಡಿಸಿರುವ ನಿರ್ದೇಶನಗಳಿಗೆ ಮತ್ತು ಆಗಿಂದಾಗ್ಗೆ ಹೊರಡಿಸುವ / ವಿಧಿಸುವ ಯಾವುದೇ ಷರತ್ತುಗಳಿಗೆ ಅರ್ಜಿದಾರರು ಬದ್ಧರಾಗಿರತಕ್ಕದ್ದು ಹಾಗೂ ಬಫರ್ ವಲಯಕ್ಕೆ ಸಂಬಂಧಿಸಿದಂತೆ ಅರ್ಜಿದಾರರು ತಪ್ಪು ಮಾಹಿತಿಯನ್ನು ನೀಡಿದಲ್ಲಿ ನಕ್ಷೆ ಮಂಜೂರಾತಿಯನ್ನು ರದ್ದುಪಡಿಸುವ ಷರತ್ತಿಗೆ ಒಳಪಟ್ಟಿದೆ.
- 32) ಪ್ರಶ್ನಿತ ಪ್ರದೇಶದಲ್ಲಿ 240.0ಚ.ಮೀ FAR ಪ್ರದೇಶಕ್ಕೆ ಒಂದು ಮರದಂತೆ ವಿವಿಧ ಜಾತಿ ಗಿಡ, ಮರಗಳನ್ನು ಬೆಳೆಸಿ ಅಭಿವೃದ್ಧಿಪಡಿಸುವುದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಪುಟ ಸಂಖ್ಯೆ: 5 ಕ್ಕೆ ಮುಂದುವರಿದಿದೆ...

- 33) ಅಭಿವೃದ್ಧಿದಾರರು ವಾಹನ ನಿಲುಗಡೆಯ ಸ್ಥಳದಲ್ಲಿ ಕಡ್ಡಾಯವಾಗಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಪಾಯಿಂಟ್ ಗಳನ್ನು ಅಳವಡಿಸತಕ್ಕದ್ದು.
- 34) ಅಭಿವೃದ್ಧಿದಾರರು ಸಿಟಿ ಮಾಸ್ಟರ್ ಪ್ಲಾನ್ ಗಳಲ್ಲಿ ವಿದ್ಯುತ್ ವಾಹನಗಳ ಚಾರ್ಜಿಂಗ್ ಗಳಿಗೆ ಸೂಕ್ತವಾದ ಮೀಸಲು ಸ್ಥಳಗಳನ್ನು ಕಾಯ್ದಿರಿಸತಕ್ಕದ್ದು.
- 35) ಬೆಂಗಳೂರು ಇಲಾಖೆಯಿಂದ ನಿರಾಕ್ಷೇಪಣಾ ಪತ್ರ ಪಡೆದು ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಅನುಮೋದನೆಗೆ ಸಲ್ಲಿಸುವ ಮುನ್ನ ಸಲ್ಲಿಸುವುದು.
- 36) ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರಿಂದ ಪರಿಷ್ಕೃತ ನಿರಾಕ್ಷೇಪಣಾ ಪತ್ರವನ್ನು ಪಡೆದು ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಮಂಜೂರಾತಿ ಸಮಯದಲ್ಲಿ ಸಲ್ಲಿಸುವುದು.
- 37) ರಾಜ್ಯಮಟ್ಟ ಪರಿಸರ ಆಫಾತ ನಿರ್ಧಾರಣ ಸುಧಾರಣ ಮಂಡಳಿ ರವರಿಂದ ಪರಿಷ್ಕೃತ ನಿರಾಕ್ಷೇಪಣಾ ಪತ್ರವನ್ನು ಪಡೆದು ಕಟ್ಟಡಕ್ಕೆ ಪ್ರಾರಂಭಿಕ ಪ್ರಮಾಣ ಪತ್ರಕ್ಕೆ ಮಂಜೂರಾತಿ ಸಮಯದಲ್ಲಿ ಸಲ್ಲಿಸುವುದು.
- 38) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಆಗಿಂದಾಗ್ಗೆ ವಿಧಿಸುವ ಷರತ್ತುಗಳಿಗೆ ಅರ್ಜಿದಾರರು ಭದ್ರರಾಗಿರತಕ್ಕದ್ದು.


ಆಯುಕ್ತರ ಪರವಾಗಿ,
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು

ಯಥಾಪ್ರತಿಯನ್ನು ಕಾರ್ಯಪಾಲಕ ಅಭಿಯಂತರು, ಪೂರ್ವ ವಿಭಾಗ, ಬಿ.ಡಿ.ಎ. ವಾಣಿಜ್ಯ ಸಂಕೀರ್ಣ, ಹೆಚ್.ಎಸ್.ಆರ್. ಬಡಾವಣೆ, ಬೆಂಗಳೂರು ರವರ ಮಾಹಿತಿಗಾಗಿ ರವಾನಿಸಿದೆ.

